

ಋಣಮೋಚನಾ ಸ್ತೋತ್ರಮ್

ದೇವತಾ ಕಾರ್ಯ ಸಿದ್ಧರ್ಥಂ ಸಭಾಸ್ತಂಭ ಸಮುದ್ಭವಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೧ ||

ಲಕ್ಷ್ಮ್ಯಲಿಂಗಿತ ವಾಮಾಂಗಂ ಭಕ್ತಾನಾಂ ವರದಾಯಕಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೨ ||

ಆಂತ್ರಮಾಲಾಧರಂ ಶಂಖಚಕ್ರಾಬ್ಜಾಯುಧ ಧಾರಿಣಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೩ ||

ಸ್ಮರಣಾತ್ ಸರ್ವಪಾಪಾಘ್ನಂ ಕದ್ರುಜವಿಷ ನಾಶನಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೪ ||

ಸಿಂಹನಾದೇನ ಮಹತಾ ಧಿಗ್ಗಂತಿ ಭಯನಾಶನಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೫ ||

ಪ್ರಹ್ಲಾದವರದಂ ಶ್ರೀಶಂ ದೈತ್ಯೇಶ್ವರ ವಿದಾರಿಣಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೬ ||

ಕ್ರೂರಗ್ರಹೈ ಪೀಡಿತಾನಾಂ ಭಕ್ತಾನಾಂ ಅಭಯಪ್ರದಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೭ ||

ವೇದವೇದಾಂತ ಯಜ್ಞೇಷಂ ಬ್ರಹ್ಮರುದ್ರಾದಿ ವಂದಿತಮ್ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣಮುಕ್ತಯೇ || ೮ ||

ಯ ಇದಂ ಪಠತೇ ನಿತ್ಯಂ ಋಣಮೋಚನಸಂಜ್ಞಿತಮ್ |
ಅನ್ಯಣೀ ಜಾಯತೇ ಸದ್ಯೋ ಧನಂ ಶೀಘ್ರಮವಾಪ್ನುಯಾತ್ || ೯ ||

|| ಇತಿ ಶ್ರೀ ವಾದಿರಾಜ ಪೂಜ್ಯಚರಣವಿರಚಿತಂ ಋಣಮೋಚನಾ ಸ್ತೋತ್ರಮ್ ಸಂಪೂರ್ಣಮ್ ||